



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೦೧, ಫೆಬ್ರವರಿ, ೨೦೨೩ (ಮಾಘ, ೧೨, ಶಕವರ್ಷ, ೧೯೪೪) BENGALURU, WEDNESDAY, 01, FEBRUARY, 2023 (MAGHA, 12, SHAKAVARSHA, 1944)	ನಂ. ೪೫ No. 45
---------------------	---	------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 03 ಹೈಕಕೋ 2019

ಕರ್ನಾಟಕ ಸರ್ಕಾರ ಸಚಿವಾಲಯ
ವಿಧಾನ ಸೌಧ,
ಬೆಂಗಳೂರು, ದಿನಾಂಕ: 01.02.2023

ಸುತ್ತೋಲೆ

ವಿಷಯ: ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ
ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ
ಮಾಡುವಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು
ಪಾಲಿಸಬೇಕಾದ ವಿಧಿ-ವಿಧಾನಗಳ ಬಗ್ಗೆ.

ಉಲ್ಲೇಖ: ಸುತ್ತೋಲೆ ಸಂಖ್ಯೆ: ಸಿಆಸುಇ 3 ಹೈಕಕೋ 2018, ದಿನಾಂಕ
15.06.2022.

ಉಲ್ಲೇಖಿತ ದಿನಾಂಕ: 15.06.2022ರ ಸುತ್ತೋಲೆಯಲ್ಲಿ ದಿನಾಂಕ: 06.06.2020ರ
ಸುತ್ತೋಲೆಯನ್ನು ಹಿಂಪಡೆದು, ವಿವಿಧ ನೇಮಕಾತಿ ಪ್ರಾಧಿಕಾರಗಳು ಇನ್ನು ಮುಂದೆ
ಮಿಕ್ಕುಳಿದ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಲಭ್ಯವಿರುವ ನೇರ ನೇಮಕಾತಿ
ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಅಧಿಸೂಚನೆಯನ್ನು ಪ್ರತ್ಯೇಕವಾಗಿ ಹೊರಡಿಸಿ,
ಪ್ರತ್ಯೇಕವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಪ್ರತ್ಯೇಕವಾಗಿ ಆಯ್ಕೆ ಪ್ರಕ್ರಿಯೆ ಕೈಗೊಂಡು
ಆಯ್ಕೆಯನ್ನು ಅಂತಿಮಗೊಳಿಸುವಂತೆ ಸೂಚಿಸಲಾಗಿರುತ್ತದೆ. ಮುಂದುವರೆದು, ಸದರಿ
ಸುತ್ತೋಲೆಯ ಕೊನೆಯ ಕಂಡಿಕೆಯಲ್ಲಿ ಸದರಿ ಸುತ್ತೋಲೆಯು ಜಾರಿಗೆ ಬಂದ ದಿನಾಂಕಕ್ಕಿಂತ
ಮೊದಲು ಈಗಾಗಲೇ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಹೊರತುಪಡಿಸಿ ಒಂದೇ
ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುವ ಪ್ರಕರಣಗಳಿಗೆ

ಸೀಮಿತವಾಗುವಂತೆ ಮಾತ್ರ ದಿನಾಂಕ: 06.06.2020ರ ಸುತ್ತೋಲೆಯಲ್ಲಿ ನೀಡಲಾಗಿರುವ ನಿರ್ದೇಶನಗಳನ್ವಯ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸುತ್ತೇ ಸೂಚಿಸಲಾಗಿರುತ್ತದೆ.

ದಿನಾಂಕ: 15.06.2022ರ ಸುತ್ತೋಲೆಯ ಕೊನೆಯ ಕಂಡಿಕೆಯಲ್ಲಿ ತಿಳಿಸಲಾಗಿರುವ ಅಂಶಗಳಿಗೆ ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ಅಭ್ಯರ್ಥಿಗಳಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಸದರಿ ವಿಷಯವನ್ನು ದಿನಾಂಕ: 29.12.2022 ರಂದು ನಡೆದ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮಂಡಿಸಿ ಸಮಿತಿಯ ನಿರ್ಣಯದಂತೆ ದಿನಾಂಕ: 15.06.2022ರ ಸುತ್ತೋಲೆಯ ಕೊನೆಯ ಕಂಡಿಕೆಯಲ್ಲಿ ತಿಳಿಸಲಾಗಿರುವ ಅಂಶಗಳನ್ನು ಮಾತ್ರ ಹಿಂಪಡೆಯಲಾಗಿದೆ.

ವಿವಿಧ ನೇಮಕಾತಿ ಪ್ರಾಧಿಕಾರಗಳು ದಿನಾಂಕ 15.06.2022ರ ಸುತ್ತೋಲೆಯು ಜಾರಿಗೆ ಬರುವುದಕ್ಕೆ ಮೊದಲು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಹೊರತುಪಡಿಸಿ, ಬೇರೆ ಎಲ್ಲಾ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 06.06.2020ರ ಸುತ್ತೋಲೆಯನ್ವಯ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ, ಅಂತಿಮ ಆಯ್ಕೆಪಟ್ಟಿ ಪ್ರಕಟಿಸದೇ ಇದ್ದಲ್ಲಿ, ಅಂತಹ ನೇಮಕಾತಿ ಪ್ರಕ್ರಿಯೆಗಳಿಗೆ ಸೀಮಿತವಾಗಿ ಮಾತ್ರ ಅರ್ಜಿ ಸಲ್ಲಿಸುವ ಸಮಯದಲ್ಲಿ ಸ್ಥಳೀಯ ಅಭ್ಯರ್ಥಿಗಳಿಂದ ಪಡೆಯಲಾಗಿರುವ ಆಯ್ಕೆಯನ್ನು ಪರಿಗಣಿಸದೇ, ಮೆರಿಟ್ ಪಟ್ಟಿಯಿಂದ ಆಯ್ಕೆ ಪಟ್ಟಿ ತಯಾರಿಸುವಲ್ಲಿ ಸ್ಥಳೀಯ ಅಭ್ಯರ್ಥಿಗಳನ್ನು ಮೊದಲಿಗೆ ಮಿಕ್ಕುಳಿದ ವೃಂದದಲ್ಲಿ ಲಭ್ಯವಿರುವ ಹುದ್ದೆಗಳಿಗೆದುರಾಗಿ ಪರಿಗಣಿಸಿ ಆಯ್ಕೆ ಪಟ್ಟಿ ತಯಾರಿಸುವುದು, ನಂತರ ಸ್ಥಳೀಯ ವೃಂದದಲ್ಲಿ ಲಭ್ಯವಿರುವ ಹುದ್ದೆಗಳಿಗೆ ಪರಿಗಣಿಸಿ ಆಯ್ಕೆ ಪಟ್ಟಿ ತಯಾರಿಸುವಂತೆ ಸೂಚಿಸಿದೆ.

ದಿನಾಂಕ 15.06.2022ರ ಸುತ್ತೋಲೆಯ ಕೊನೆಯ ಕಂಡಿಕೆಯನ್ನು ಮಾತ್ರ ಹಿಂಪಡೆಯಲಾಗಿದ್ದು, ಇನ್ನುಳಿದ ಎಲ್ಲಾ ಅಂಶಗಳು ಯಥಾವತ್ತಾಗಿ ಜಾರಿಯಲ್ಲಿರುತ್ತವೆ.

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-1)